



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೩ Part - III	ಬೆಂಗಳೂರು, ಶುಕ್ರವಾರ, ೦೬, ಅಕ್ಟೋಬರ್, ೨೦೨೩(ಆಶ್ವಯುಜ, ೧೪, ಶಕವರ್ಷ, ೧೯೪೫) BENGALURU, FRIDAY, 06, OCTOBER, 2023(AASHWAYUJA , 14, SHAKAVARSHA, 1945)	ಸಂ. ೪೯೦ No.490
-----------------------	--	-------------------

ಕರ್ನಾಟಕ ಸರ್ಕಾರ

ಸಂಖ್ಯೆ: ಒಇ 98 ಪಿಸಿಇ 2023

ಕರ್ನಾಟಕ ಸರ್ಕಾರದ ಸಚಿವಾಲಯ,
ವಿಧಾನಸೌಧ,
ಬೆಂಗಳೂರು, ದಿನಾಂಕ:06.10.2023

ಅಧಿಸೂಚನೆ

ಸರ್ಕಾರದ ಅಧಿಸೂಚನೆ ಸಂಖ್ಯೆ: ಒಇ 98 ಪಿಸಿಇ 2023, ದಿನಾಂಕ: 25.08.2023ರಲ್ಲಿನ ಮಾನ್ಯ ಆಯೋಗದ ತನಿಖಾ ವ್ಯಾಪ್ತಿಗೆ (Terms of Reference) ವಹಿಸಲಾಗಿರುವ ಅಂಶಗಳ ಕ್ರಮ ಸಂಖ್ಯೆ (1)ರ ನಂತರ ಈ ಕೆಳಕಂಡ ಉಪ ಅಂಶಗಳನ್ನು ಸೇರಿಸಿ ಓದಿಕೊಳ್ಳತಕ್ಕದ್ದು.

- I. ನಗರಾಭಿವೃದ್ಧಿ ಇಲಾಖೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಕಾಮಗಾರಿಗಳ ಲಂಚಗುಳಿತನ / ಭ್ರಷ್ಟಾಚಾರದ ಬಗ್ಗೆ ತನಿಖೆಗೆ ಎಸ್.ಐ.ಟಿ. ರಚಿಸಿದ್ದು, ನಗರಾಭಿವೃದ್ಧಿ ಇಲಾಖೆಯ ಯಾವ ಯಾವ ಸಂಸ್ಥೆಗಳ ಅವ್ಯವಹಾರವನ್ನು ತನಿಖೆಗೆ ಒಳಪಡಿಸಬೇಕು ಎಂಬ ಪ್ರಶ್ನೆಗೆ ಕಾಮಗಾರಿಗಳ ಬಿಲ್ ಮಂಜೂರು ಮಾಡಲು ಕಮಿಷನ್ ನೀಡುವ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆ ಆಯೋಗಕ್ಕೆ ವಹಿಸಲಾಗಿರುವ ಬಿ.ಬಿ.ಎಂ.ಪಿ, ಬಿ.ಡಿ.ಎ, ಲೋಕೋಪಯೋಗಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಜಲಸಂಪನ್ಮೂಲ ಇಲಾಖೆಗೆ ಸಂಬಂಧಪಟ್ಟಂತೆ ಕಾಮಗಾರಿಗಳ ವ್ಯವಹಾರಗಳಿಗೆ ಕಮಿಷನ್ ಪಡೆದಿರುವ ಆರೋಪಕ್ಕೆ ಸಂಬಂಧಿಸಿದಂತೆ ಕಾಮಗಾರಿಗಳಿಗೆ ಅನುಮೋದನೆ ನೀಡಿರುವ ಎಲ್ಲಾ ವಿಭಾಗಗಳ ಅವ್ಯವಹಾರಗಳನ್ನು ಕೇಳಿಬಂದಿರುವ ಭ್ರಷ್ಟಾಚಾರದ ಆರೋಪಗಳನ್ನು ಸಮಗ್ರ ವಿಚಾರಣೆ ನಡೆಸಿ, ಸೂಕ್ತ ಕ್ರಮ ಜರುಗಿಸಲು ವಿಚಾರಣಾ ಆಯೋಗ ಶಿಫಾರಸ್ಸು ಮಾಡತಕ್ಕದ್ದು.
- II. ಪ್ರಥಮವಾಗಿ ಈ ವಿಚಾರಣೆಯನ್ನು ದಿನಾಂಕ 26.07.2019 ರಿಂದ 31.03.2023ರ ಅವಧಿಯಲ್ಲಿ ನಡೆದಿರುವ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸುವುದು.
- III. ಈ ತನಿಖೆಗೆ ಯಾವುದೇ ರೀತಿಯ ಕನಿಷ್ಠ ಹಾಗೂ ಗರಿಷ್ಠ ಮೊತ್ತವನ್ನು ನಿರ್ದಿಷ್ಟವಾಗಿ ನಿಗದಿಪಡಿಸಿಲ್ಲದ ಕಾರಣ, ತನಿಖಾ ವ್ಯಾಪ್ತಿಗೆ ವಹಿಸಿದ (Terms of Reference) ಎಲ್ಲಾ ಮೊತ್ತದ ಕಾಮಗಾರಿಗಳಿಗೆ ಸಂಬಂಧಿಸಿದ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸತಕ್ಕದ್ದು.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ

(ಬಾಣದರಂಗಯ್ಯ ಎನ್.ಆರ್)

ಸರ್ಕಾರದ ಅಧೀನ ಕಾರ್ಯದರ್ಶಿ(ಪ್ರ)

ಒಳಾಡಳಿತ ಇಲಾಖೆ(ಕಾನೂನು ಮತ್ತು ಸುವ್ಯವಸ್ಥೆ)

ಮುದ್ರಕರು ಹಾಗೂ ಪ್ರಕಾಶಕರು:- ಸಂಕಲನಾಧಿಕಾರಿಗಳು, ಕರ್ನಾಟಕ ರಾಜ್ಯಪತ್ರ, ಸರ್ಕಾರಿ ಕೇಂದ್ರ ಮುದ್ರಣಾಲಯ, ಬೆಂಗಳೂರು

(೧)